

Kerala Gazette No. 15 dated 10th April 2018.

PART I

Section iii



ಕೇರಳ ಸರ್ಕಾರ

ಕಾನೂನು (ಶಾಸನ ರಚನೆ-ಸಿ) ಇಲಾಖೆ

ಅಧಿಸೂಚನೆ

ನಂ. 12607/ಲೆ. ಸಿ.3/2017/ಕಾನೂನು. ತಿರುವನಂತಪುರಂ,

2017, ಜೂನ್ 1,

1192 ವೃಷಭ 18/

1939 ಜ್ಯೇಷ್ಠ 11.

2017 ಜೂನ್ 1ನೇ ದಿನಾಂಕದಂದು ಕೇರಳ ರಾಜ್ಯಪಾಲರು ಪ್ರಖ್ಯಾಪಿಸಿದಂತಹ ಈ ಕೆಳಗಿನ ಅಧ್ಯಾದೇಶವನ್ನು ಸಾರ್ವಜನಿಕರ ತಿಳುವಳಿಕೆಗಾಗಿ ಈ ಮೂಲಕ ಪ್ರಕಟಿಸಲಾಗುವುದು.

ರಾಜ್ಯಪಾಲರ ಆಜ್ಞಾಪ್ರಕಾರ,

ಬಿ. ಜಿ. ಹರೀಂದ್ರನಾಥ್,

ಕಾನೂನು ಕಾರ್ಯದರ್ಶಿ.

2017ರ 9ನೇ ನಂಟು ಅಧ್ಯಾದೇಶ

2017ರ ಕೇರಳ ಪಂಚಾಯತ್ ರಾಜ್ (ತಿದ್ಧಪಡಿ) ಅಧ್ಯಾದೇಶ

ಭಾರತ ಗಣರಾಜ್ಯದ ಅರುವತ್ತೆಂಟನೇ ವರ್ಷದಲ್ಲಿ ಕೇರಳ ರಾಜ್ಯಪಾಲರಿಂದ ಪ್ರಖ್ಯಾಪಿಸಲ್ಪಟ್ಟಿತು.

1994ರ ಕೇರಳ ಪಂಚಾಯತ್ ರಾಜ್ ಅಧಿನಿಯಮವನ್ನು
ಮತ್ತಷ್ಟು ತಿದ್ಧಪಡಿಮಾಡುವುದಕ್ಕಿರುವ

ಒಂದು

ಅಧ್ಯಾದೇಶ

ಪೀಠಿಕೆ.—1994ರ ಕೇರಳ ಪಂಚಾಯತ್ ರಾಜ್ ಅಧಿನಿಯಮವನ್ನು ಇನ್ನು ಮುಂದಿನ ಆಗತ್ಯಗಳಿಗಾಗಿ ಮತ್ತಷ್ಟು ತಿದ್ಧಪಡಿಮಾಡುವುದು ಯುಕ್ತವಾಗಿರುವುದರಿಂದಲೂ;

ಕೇರಳ ರಾಜ್ಯ ವಿಧಾನಸಭೆಯು ಅಧಿವೇಶನದಲ್ಲಿಲ್ಲದಿರುವುದರಿಂದಲೂ ತಾನು ತುರ್ತು ಕ್ರಮ ಕೈಗೊಳ್ಳಬೇಕಾದ ಅವಶ್ಯಕವಾದ ಸನ್ನಿವೇಶವು ಅಸ್ತಿತ್ವದಲ್ಲಿದೆ ಎಂದು ಕೇರಳ ರಾಜ್ಯಪಾಲರಿಗೆ ಮನವರಿಕೆಯಾಗಿರುವುದರಿಂದಲೂ;

ಈಗ, ಆದುದರಿಂದ, ಭಾರತದ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಪ್ರಕಾರ ನೀಡಲ್ಪಟ್ಟ ಅಧಿಕಾರಗಳನ್ನು ವಿನಿಯೋಗಿಸಿ ಕೇರಳ ರಾಜ್ಯಪಾಲರು ಈ ಕೆಳಗಿನ ಅಧ್ಯಾದೇಶವನ್ನು ಪ್ರಖ್ಯಾಪಿಸುವರು:—

1. ಸಣ್ಣ ಹೆಸರು ಮತ್ತು ಪ್ರಾರಂಭ.—(1) ಈ ಅಧ್ಯಾದೇಶವನ್ನು 2017ರ ಕೇರಳ ಪಂಚಾಯತ್ ರಾಜ್ (ತಿದ್ಧಪಡಿ) ಅಧ್ಯಾದೇಶವೆಂದು ಕರೆಯಬಹುದು.

(2) ಇದು ಕೂಡಲೇ ಜಾರಿಗೆ ಬರುವುದಾಗಿದೆ.

2. 1994ರ 13ನೇ ಅಧಿನಿಯಮದ ತಾತ್ಕಾಲಿಕ ತಿದ್ಧಪಡಿ.—ಈ ಅಧ್ಯಾದೇಶವು ಜಾರಿಯಲ್ಲಿರುವ ಕಾಲಾವಧಿಯಲ್ಲಿ, 1994ರ ಕೇರಳ ಪಂಚಾಯತ್ ರಾಜ್ ಅಧಿನಿಯಮ (1994ರ 13) (ಇನ್ನು ಮುಂದೆ ಪ್ರಧಾನ ಅಧಿನಿಯಮವೆಂದು ಉಲ್ಲೇಖಿಸಲ್ಪಡುವುದು)ಕ್ಕೆ 3ನೇ ವಿಭಾಗದಲ್ಲಿ ನಿರ್ದಿಷ್ಟಪಡಿಸಿರುವ ತಿದ್ಧಪಡಿಗಳಿಗನುಸರಿಸಿ ಪ್ರಾಬಲ್ಯವಿರುವುದಾಗಿದೆ.

3. 232ನೇ ವಿಭಾಗದ ತಿದ್ಧಪಡಿ.—ಪ್ರಧಾನ ಅಧಿನಿಯಮದ 232ನೇ ವಿಭಾಗದಲ್ಲಿ, (2)ರಿಂದ (5)ರ ವರೆಗಿನ ಉಪ-ವಿಭಾಗಗಳನ್ನು ಹಾಗೂ ವಿವರಣೆಯನ್ನು ಬಿಟ್ಟುಬಿಡತಕ್ಕದ್ದು.

ಪಿ. ಸದಾಶಿವಂ,

ರಾಜ್ಯಪಾಲರು.